

Explanation of the fields that needs to be filled up in the online application form /
ಆನ್‌ಲೈನ್ ಅರ್ಜಿ ಭರ್ತಿ ಮಾಡಲು ಗಮನಿಸಬೇಕಾದ ವಿವರಣೆ

- Post Applied for / ಅರ್ಜಿ ಸಲ್ಲಿಸುತ್ತಿರುವ ಹುದ್ದೆ
Select the appropriate post / ಸೂಕ್ತ ಹುದ್ದೆ ಆಯ್ಕೆ ಮಾಡಿ.
- Preferred Test Location / ಆದ್ಯತೆಯ ಪರೀಕ್ಷಾ ಸ್ಥಳ
Select your preferred test location. / ನಿಮ್ಮ ಆದ್ಯತೆಯ ಪರೀಕ್ಷೆ ಸ್ಥಳ ಆಯ್ಕೆ ಮಾಡಿ.
- Name of the Applicant / ಅಭ್ಯರ್ಥಿಯ ಹೆಸರು
Enter your full Name (as appears in your SSLC / 10th Std. Marks Card)/
ನಿಮ್ಮ ಸಂಪೂರ್ಣ ಹೆಸರನ್ನು ನಮೂದಿಸಿ (ಇದು ನಿಮ್ಮ ಎಸ್.ಎಸ್.ಎಲ್.ಸಿ. / 10 ನೇ ತರಗತಿಯ ಅಂಕ ಪಟ್ಟಿಯಲ್ಲಿ ಕಂಡುಬರುವಂತೆ)
Eg : In your 10th Std. Marks Card if your name is mentioned as Santosh G
mention the same in your application form.
ಉದಾ : ನಿಮ್ಮ 10 ನೇ ತರಗತಿಯ ಅಂಕ ಪಟ್ಟಿಯಲ್ಲಿ ನಿಮ್ಮ ಹೆಸರು "Santosh G" ಎಂದು ಉಲ್ಲೇಖಿಸಲ್ಪಟ್ಟ
ವೇಳೆ ನಿಮ್ಮ ಅರ್ಜಿಯಲ್ಲಿ "Santosh G" ಎಂದು ಭರ್ತಿ ಮಾಡಿ.
- Gender / ಅಂಗ
Select the appropriate option. / ಸೂಕ್ತ ಆಯ್ಕೆ ಮಾಡಿ.
- Marital Status / ವೈವಾಹಿಕ ಸ್ಥಿತಿ
Select the appropriate option. / ಸೂಕ್ತ ಆಯ್ಕೆ ಮಾಡಿ.
- Date of Birth / ಜನ್ಮ ದಿನಾಂಕ
Provide your date of birth as in SSLC/10th Std. Marcks Card. /
ಎಸ್.ಎಸ್.ಎಲ್.ಸಿ./10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ ನಿಮ್ಮ ಜನ್ಮ ದಿನಾಂಕವನ್ನು ಒದಗಿಸಿ.
- Religion / ಧರ್ಮ
Select the appropriate option. / ಸೂಕ್ತ ಆಯ್ಕೆ ಮಾಡಿ.
- Caste / ಜಾತಿ
Enter the Caste you belong to./ ನೀವು ಸೇರಿರುವ ಜಾತಿ ಆಯ್ಕೆ ಮಾಡಿ.
- Category / ವರ್ಗ
Select the category you belong to./ ನೀವು ಸೇರಿರುವ ವರ್ಗ ಆಯ್ಕೆ ಮಾಡಿ.
- a. Reservations / ಮೀಸಲಾತಿ ವಿವರಗಳು
Select the appropriate details of reservations./ ನೀವು ಸೇರುವ ಮೀಸಲಾತಿಯ ಸೂಕ್ತ
ವಿವರಗಳನ್ನು ಆಯ್ಕೆ ಮಾಡಿ.
b. Horizontal Reservations/ಸಮತಲ ಮೀಸಲಾತಿ ವಿವರಗಳನ್ನು ಆಯ್ಕೆ ಮಾಡುವುದು.
- a.In-Service / ಸೇವೆಯಲ್ಲಿ
Select the appropriate options./ ಸೂಕ್ತ ಆಯ್ಕೆ ಮಾಡಿ.
b. If worked in direct contract either in ESCOMs/KPTCL / ಎಸ್ಕಾಂ ಅಥವಾ ಕವಿಪ್ರನಿನಿ
ಯಲ್ಲಿ ನೇರ ಗುತ್ತಿಗೆ ಆಧಾರದಲ್ಲ ಕೆಲಸ ನಿರ್ವಹಿಸಿದ್ದರೆ ಮಾತ್ರ.
c. f worked as a Ledger Clerk in direct contract either in ESCOMs/KPTCL / ಎಸ್ಕಾಂ
ಅಥವಾ ಕವಿಪ್ರನಿನಿ ಯಲ್ಲಿ ಲೆಡ್ಜರ್ ನಿರ್ವಹಣೆಯಲ್ಲಿ ನೇರ ಗುತ್ತಿಗೆ ಆಧಾರದಲ್ಲ ಕೆಲಸ ನಿರ್ವಹಿಸಿದ್ದರೆ ಮಾತ್ರ.

- Father Name / ತಂದೆಯ ಹೆಸರು
Enter your Father/Guardian name./ ನಿಮ್ಮ ತಂದೆಯ ಹೆಸರನ್ನು ನಮೂದಿಸಿ.
- Mother Name / ತಾಯಿಯ ಹೆಸರು
Enter your Mother name./ ನಿಮ್ಮ ತಾಯಿಯ ಹೆಸರನ್ನು ನಮೂದಿಸಿ.
- a.Address / ವಿಳಾಸ
Persent/ Correspondance Address (ಪ್ರಸ್ತುತ ವಿಳಾಸ/ಪತ್ರ ವ್ಯವಹಾರದ ವಿಳಾಸ ಒದಗಿಸಿ)
b.Persent/ Correspondance Address he Provide your Permanent Address and also the Correspondence Address/ ನಿಮ್ಮ ಖಾಯಂ ವಿಳಾಸ ಮತ್ತು ಪ್ರಸ್ತುತ ವಿಳಾಸ ಒದಗಿಸಿ.
- Phone No. / ದೂರವಾಣಿ ಸಂಖ್ಯೆ.
Enter your Phone number with the relevant STD Code, use zero prefixed to the STD code and do not leave any blank spaces between the STD code and your telephone number. ಸಂಬಂಧಿತ ಎಸ್ಪಿಡಿ ಕೋಡ್‌ನೊಂದಿಗೆ ನಿಮ್ಮ ದೂರವಾಣಿ ಸಂಖ್ಯೆಯನ್ನು ಎಸ್ಪಿಡಿ ಕೋಡ್‌ಗೆ ಪೂರ್ವಪ್ರತ್ಯ ಶೂನ್ಯ ಬಳಸಿ. ಎಸ್ಪಿಡಿ ಕೋಡ್ ಮತ್ತು ನಿಮ್ಮ ದೂರವಾಣಿ ಸಂಖ್ಯೆ. ನಡುವೆ ಯಾವುದೇ ಖಾಲಿ ಸ್ಥಳ ಬಿಡದಿರಿ.
For Eg. : If your STD code is 080 and your telephone number is 12345678, then your full telephone number will be 08012345678.
ಉದಾ : ನಿಮ್ಮ ಎಸ್ಪಿಡಿ ಕೋಡ್ 080 ಮತ್ತು ದೂರವಾಣಿ ಸಂಖ್ಯೆ. 12345678 ಆಗಿದ್ದಲ್ಲಿ, ನಿಮ್ಮ ಪೂರ್ಣ ದೂರವಾಣಿ ಸಂಖ್ಯೆ. 08012345678 ಎಂದು ಭರ್ತಿ ಮಾಡಿ.
- MobileNo. (Mandatory)/ ಮೊಬೈಲ್ ಸಂಖ್ಯೆ. (ಕಡ್ಡಾಯ)
Enter your Mobile number which is mandatory / ಕಡ್ಡಾಯವಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
- Re -Enter MobileNo./ಮೊಬೈಲ್ ಸಂಖ್ಯೆಯನ್ನು ಮರು ನಮೂದಿಸಿ
- Email-ID (Mandatory)/ ಇಮೇಲ್-ID (ಕಡ್ಡಾಯ)
Enter your Email ID for speedy correspondence. / ನಿಮ್ಮ ಇಮೇಲ್- ID ಯನ್ನು ನಮೂದಿಸಿ.
- Medium Studied / ಅಧ್ಯಯನ ಮಾಡಿದ ಮಧ್ಯಮ
Have you studied Kannada as First language or Second Language in S.S.L.C/10the Std. / ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ತೆಗೆದುಕೊಂಡು ಅಭ್ಯಾಸ ಮಾಡಿರುವಿರಾ?

If Employed in Government/ Government Under taking/ ಸರ್ಕಾರಿ ನೌಕರರಾಗಿದ್ದಲ್ಲಿ ಅಥವಾ ಸರ್ಕಾರಿ ಸೌಮ್ಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಮಾತ್ರ
- Physical Indetification Mark/ ವೈಯಕ್ತಿಕ ಗುರುತಿನ ಮಾರ್ಕುಗಳು
- Educational Qualification / ಶೈಕ್ಷಣಿಕ ಅರ್ಹತೆ
Select your Educational Qualification / ನಿಮ್ಮ ಶೈಕ್ಷಣಿಕ ಅರ್ಹತೆ ಆಯ್ಕೆ ಮಾಡಿ.
- Branch / ವಿಭಾಗ
Select your Branch Studied / ನಿಮ್ಮ ವಿಭಾಗ ಅಧ್ಯಯನ ಆರಿಸಿ.

- Year of passing / ಉತ್ತೀರ್ಣರಾದ ವರ್ಷ
Select the year of passing of your Educational Qualification selected / ನಿಮ್ಮ ಶೈಕ್ಷಣಿಕ ಅರ್ಹತೆ ಉತ್ತೀರ್ಣ ವರ್ಷ ಆಯ್ಕೆ ಮಾಡಿ
- a. Maximum Marks / ಗರಿಷ್ಠ ಅಂಕಗಳು
b. Obtained Marks / ಪಡೆದ ಅಂಕಗಳು
c. O Percentage/ ಶೇಕಡಾವಾರು
- a.Photo Upload (Mandatory/ ಫೋಟೋ (ಕಡ್ಡಾಯ)
Browse the location of the scanned copy to your Passport size Photo & Upload (only in jpg format.) / ನಿಮ್ಮ ಪಾಸ್ಪೋರ್ಟ್ ಅಳತೆಯ ಫೋಟೋ (JPG ರೂಪದಲ್ಲಿ ಮಾತ್ರ) ಸ್ಟ್ಯಾನ್ ಪ್ರತಿಯನ್ನು ಬ್ರೌಸ್ ಮಾಡಿ ಅಪ್‌ಲೋಡ್ ಮಾಡಿ.
b.Signature Upload (Mandatory/ಸಹಿ (ಕಡ್ಡಾಯ)
Browse the location of the scanned copy to your Signature &Upload (only in jpg format.) / ನಿಮ್ಮ ಸಹಿ (JPG ರೂಪದಲ್ಲಿ ಮಾತ್ರ) ಸ್ಟ್ಯಾನ್ ಪ್ರತಿಯನ್ನು ಬ್ರೌಸ್ ಮಾಡಿ ಅಪ್‌ಲೋಡ್ ಮಾಡಿ.
- Application Fee/ಅರ್ಜಿ ಶುಲ್ಕ
- Declaration/ಘೋಷಣೆ

For more information lon-on to MESCOM website:www.mesco.in

ಹೆಚ್ಚಿನ ಮಾಹಿತಿ / ವಿವರಗಳಿಗಾಗಿ ಮ.ವಿ.ಸ.ಕಂ. ವೆಬ್ ಸೈಟ್ www.mesco.in ನಲ್ಲಿ ಪಡೆಯುವುದು

ಇತರೆ ಷರತ್ತುಗಳು:

1. ಭಾರತೀಯ ನಾಗರಿಕನಾಗಿರತಕ್ಕದ್ದು.
2. ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಅಭ್ಯರ್ಥಿಯು ನೇಮಕಾತಿಗೆ ಅರ್ಹರಾಗುವುದಿಲ್ಲ.
3. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
4. ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವಪೂರ್ಣ ವಿವೇಚನೆಯನ್ನು ಕಾದಿರಿಸಿಕೊಂಡಿದೆ.
5. ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಅಧಿಸೂಚನೆಯಲ್ಲಿ ತಿಳಿಸಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
6. ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಅಧಿಸೂಚಿಸಿದ ಹುದ್ದೆಯ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು.
7. ಪ್ರಮಾಣ ಪತ್ರದಲ್ಲಿ ನಮೂದಿಸಿರುವ 'ಪಡೆದ ಅಂಕ'ಗಳನ್ನು ಮತ್ತು 'ಗರಿಷ್ಠ ಅಂಕ' ಗಳನ್ನು ತಪ್ಪದೇ ನಮೂದಿಸಬೇಕು.
8. ಅಂಕಗಳು ವ್ಯತ್ಯಾಸ ಕಂಡುಬಂದಲ್ಲಿ ಅಭ್ಯರ್ಥಿಯೇ ಜವಾಬ್ದಾರರಾಗಿರುತ್ತಾರೆ.
9. ವಯೋಮಿತಿ: ಅಧಿಸೂಚನೆಯಲ್ಲಿ ಹುದ್ದೆಯ ಮುಂದೆ ಸೂಚಿಸಿದಂತೆ, ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ

ನಿಗದಿತ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಈ ಕೆಳಗಿನ ಸಂದರ್ಭಗಳಲ್ಲಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೆಳಗೆ ತಿಳಿಸಿರುವ ಮಟ್ಟಿಗೆ ಹೆಚ್ಚಿಸಲಾಗುವುದು.

- a) ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಕೇಂದ್ರ ಸಶಸ್ತ್ರ ದಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಅಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು, ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಗರಿಷ್ಠ 45 ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಕೆಯನ್ನು ನೀಡಲಾಗುವುದು.
- b) ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಗಳಲ್ಲಿ ಈಗಾಗಲೇ ಖಾಯಂ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ, ಅಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ, ಅವರು ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಗಳಲ್ಲಿ ಸೇವೆ ಸಲ್ಲಿಸಿರುವ ಅವಧಿಯಷ್ಟು, ಗರಿಷ್ಠ ಏಳು ವರ್ಷಗಳ ಮಿತಿಗೊಳಪಟ್ಟು ಸಡಿಲಕೆಯನ್ನು ನೀಡಲಾಗುವುದು.
- c) ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಯಲ್ಲಿ ನೇರವಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸಿರುವ/ ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ, ಅಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಗಳಲ್ಲಿ ಸೇವೆ ಸಲ್ಲಿಸಿರುವ ಅವಧಿಯಷ್ಟು, ಗರಿಷ್ಠ 5 ವರ್ಷಗಳ ಮಿತಿಗೊಳಪಟ್ಟು ಸಡಿಲಕೆಯನ್ನು ನೀಡುವುದು. ಸದರಿ ವಯೋಮಿತಿಯ ರಿಯಾಯಿತಿಯನ್ನು ಪಡೆಯಲು ಸಂಬಂಧಿಸಿದ ಪ್ರಮಾಣ ಪತ್ರವನ್ನು ಪಡೆದು; ಸಂಬಂಧಿಸಿದ ಕವಿಪ್ರನಿನಿ/ ಎಸ್ಕಾಂ ಕಛೇರಿಯಿಂದ ದೃಢೀಕರಣ ಪಡೆಯುವುದು. (ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಮೇಲ್ವಿಚಾರಣಾ ಅಧಿಕಾರಿಗಳಿಂದ ನೀಡಿರುವ ಪ್ರಮಾಣ ಪತ್ರಗಳನ್ನು ಮಾತ್ರ ಸ್ವೀಕರಿಸಲಾಗುವುದು.)
- d) ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಯಲ್ಲಿ ನೇರವಾಗಿ ಗುತ್ತಿಗೆ ಆಧಾರದಲ್ಲಿ ಲೆಡ್ಜರ್ ಕ್ಲರ್ಕ್‌ಗಳಾಗಿ ಸೇವೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಅವರು ಕವಿಪ್ರನಿನಿ/ ಎಸ್ಕಾಂ ನಿಗಮ/ ಕಂಪನಿಗಳಲ್ಲಿ ಸೇವೆ ಸಲ್ಲಿಸಿರುವ ಅವಧಿಯಷ್ಟು ಸಡಿಲಕೆಯನ್ನು ಮಾಡಲಾಗುವುದು. ಸದರಿ ವಯೋಮಿತಿಯ ರಿಯಾಯಿತಿಯನ್ನು ಪಡೆಯಲು ಸಂಬಂಧಿಸಿದ ಪ್ರಮಾಣ ಪತ್ರವನ್ನು ಪಡೆದು; ಸಂಬಂಧಿಸಿದ ಕವಿಪ್ರನಿನಿ/ ಎಸ್ಕಾಂ ಕಛೇರಿಯಿಂದ ದೃಢೀಕರಣ ಪಡೆಯುವುದು. (ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಮೇಲ್ವಿಚಾರಣಾ ಅಧಿಕಾರಿಗಳಿಂದ ನೀಡಿರುವ ಪ್ರಮಾಣ ಪತ್ರಗಳನ್ನು ಮಾತ್ರ ಸ್ವೀಕರಿಸಲಾಗುವುದು.)

10. ಜಾತಿ/ಮೀಸಲಾತಿ ಪ್ರಮಾಣ ಪತ್ರಗಳು: ಮೀಸಲಾತಿ ಕೋರಬಯಸುವ ಅಭ್ಯರ್ಥಿಗಳು ಈ ಕೆಳಗೆ ನಮೂದಿಸಿರುವ ನಮೂನೆಗಳಲ್ಲಿಯೇ ಮೀಸಲಾತಿ ಪ್ರಮಾಣಪತ್ರಗಳನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವ ಮೀಸಲಾತಿ ಪ್ರಮಾಣ ಪತ್ರವನ್ನು ಸಂಬಂಧಿತ ತಹಸೀಲ್ದಾರ್‌ರವರಿಂದ ಪಡೆದಿಟ್ಟುಕೊಂಡಿರತಕ್ಕದ್ದು. ಅಂದರೆ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ ಮತ್ತು ಪ್ರವರ್ಗ-3ಬಿ ವರ್ಗದ ಮೀಸಲಾತಿ ಪ್ರಮಾಣ ಪತ್ರಗಳನ್ನು ಪಡೆದ ದಿನಾಂಕದಿಂದ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೆ ಐದು ವರ್ಷದ ಅವಧಿಯಲ್ಲಿರಬೇಕು. ಮೂಲ ದಾಖಲಾತಿಗಳನ್ನು ಪರಿಶೀಲನೆಗೆ ಸೂಚಿಸಿದ್ದಲ್ಲಿ 'ದೃಢೀಕೃತ ನಕಲು ಪ್ರತಿ'ಯೊಂದಿಗೆ ತಪ್ಪದೇ ಹಾಜರುಪಡಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳ ಮೀಸಲಾತಿಯನ್ನು ರದ್ದುಪಡಿಸಿ ಅವರ ಅಭ್ಯರ್ಥಿತನವನ್ನು ಅರ್ಹರಾದಲ್ಲಿ ಮಾತ್ರ ಸಾಮಾನ್ಯ ಅರ್ಹತೆಯಡಿಯಲ್ಲಿ ಪರಿಗಣಿಸಲಾಗುವುದು. ಈ ಪ್ರಮಾಣ ಪತ್ರಗಳ ನಮೂನೆಗಳನ್ನು ಈ ಸೂಚನೆಗಳಲ್ಲಿ ತೋರಿಸಲಾಗಿದೆ. ಈ ನಮೂನೆಗಳನ್ನು ಹೊರತುಪಡಿಸಿ ಇತರೆ ಯಾವುದೇ ನಮೂನೆಗಳಲ್ಲಿ ಸಲ್ಲಿಸಲ್ಪಡುವ ಮೀಸಲಾತಿ ಪ್ರಮಾಣ ಪತ್ರಗಳನ್ನು ತಿರಸ್ಕರಿಸಲಾಗುವುದು.

- | | | |
|---|---|-------------|
| ಅ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು | : | ನಮೂನೆ 'ಡಿ' |
| ಆ) ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳು | : | ನಮೂನೆ 'ಇ' |
| ಇ) ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು: | : | ನಮೂನೆ 'ಎಫ್' |

11. ಗ್ರಾಮೀಣ ಅಭ್ಯರ್ಥಿ: ಕಾಲಕಾಲಕ್ಕೆ ಕರ್ನಾಟಕ ಸರ್ಕಾರ ಆದೇಶದನ್ವಯ ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳ ರೀತ್ಯಾ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಮೀಸಲಾತಿಗೆ ಒಳಪಡುವ ಪ್ರದೇಶಗಳಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವವರು ಈ ಮೀಸಲಾತಿಯನ್ನು ಪಡೆಯಲು ಅರ್ಹರು. ಗ್ರಾಮೀಣ ಅಭ್ಯರ್ಥಿಗಳೆಂದು ಮೀಸಲಾತಿಯ ಹುದ್ದೆಗಳನ್ನು ಕ್ಲೇಮ್ ಮಾಡುವ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು ನಮೂನೆ-2ನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೇಲೆ ರುಜುವಿನೊಂದಿಗೆ ಹಾಗೂ ಈ ಪ್ರಮಾಣ ಪತ್ರವಲ್ಲದೇ ಮೇಲುಸ್ಥರಕ್ಕೆ ಸೇರಿಲ್ಲದಿರುವ ಬಗ್ಗೆ ನಮೂನೆ-1ರಲ್ಲಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಂಬಂಧಿತ ತಹಸೀಲ್ದಾರ್‌ರವರಿಂದ ಪಡೆದಿಟ್ಟುಕೊಂಡಿರತಕ್ಕದ್ದು. ಅಂತೆಯೇ ಗ್ರಾಮೀಣ ಮೀಸಲಾತಿ ಕೋರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಬಿ, 3ಎ, 3ಬಿ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಮೀಸಲಾತಿಯ ಪ್ರಮಾಣ ಪತ್ರವನ್ನು ನಮೂನೆ-2ರಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಯವರ ಮೇಲೆ ರುಜು ಪಡೆದಿಟ್ಟುಕೊಂಡಿರತಕ್ಕದ್ದು. ಮೂಲ

ದಾಖಲಾತಿಗಳನ್ನು ಸೂಚಿಸಿದ್ದಲ್ಲ ಪರಿಶೀಲನೆಗೆ ತಪ್ಪದೇ ಹಾಜರುಪಡಿಸತಕ್ಕದ್ದು. ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳ ಮೀಸಲಾತಿಯನ್ನು ರದ್ದುಪಡಿಸಲಾಗುವುದು.(ಇತರೆ ನಮೂನೆಗಳಲ್ಲಿ ಸಲ್ಲಸಲ್ಪಡುವ ಮೀಸಲಾತಿ ಪ್ರಮಾಣ ಪತ್ರಗಳನ್ನು ತಿರಸ್ಕರಿಸಲಾಗುವುದು ಹಾಗೂ ಅಂತಹವರು ಗ್ರಾಮೀಣ ಮೀಸಲಾತಿಗೆ ಸಹ ಅನರ್ಹರಾಗುತ್ತಾರೆ.

12. ಕನ್ನಡ ಮಾಧ್ಯಮದಲ್ಲ ವ್ಯಾಸಂಗ ಮಾಡಿದ ಅಭ್ಯರ್ಥಿ: ಕಾಲಕಾಲಕ್ಕೆ ಕರ್ನಾಟಕ ಸರ್ಕಾರ ಆದೇಶದನ್ವಯ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆಂದು ಮೀಸಲಿರಿಸಿದ ಹುದ್ದೆಗಳನ್ನು ಕ್ಲೇಮು ಮಾಡುವ ಅಭ್ಯರ್ಥಿಗಳು 1ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡಮಾಧ್ಯಮದಲ್ಲ ವ್ಯಾಸಂಗ ಮಾಡಿರುವ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲುರುಜು ಸಹಿ ಹಾಗೂ ಮೊಹರಿನೊಂದಿಗೆ ಪ್ರಮಾಣಪತ್ರವನ್ನು ಪಡೆದಿಟ್ಟುಕೊಂಡಿರತಕ್ಕದ್ದು. ಮೂಲ ದಾಖಲಾತಿಗಳನ್ನು ಸೂಚಿಸಿದ್ದಲ್ಲ ಪರಿಶೀಲನೆಗೆ ತಪ್ಪದೇ ಹಾಜರುಪಡಿಸತಕ್ಕದ್ದು. ತಪ್ಪಿದಲ್ಲಿ ಅಂತಹ ಅಭ್ಯರ್ಥಿಗಳ ಮೀಸಲಾತಿಯನ್ನು ರದ್ದುಪಡಿಸಲಾಗುವುದು.
13. ದುರ್ನಡತೆ: ಒಬ್ಬ ಅಭ್ಯರ್ಥಿಯು ನಕಲ ವ್ಯಕ್ತಿಯಾಗಿರುವನೆಂದು ಅಥವಾ ಬೋಲಾ ದಸ್ತಾವೇಜು ಅಥವಾ ತಿದ್ದಲಾದ ದಸ್ತಾವೇಜುಗಳನ್ನು ಸಲ್ಲಿಸಿರುವನೆಂದು ಅಥವಾ ತಪ್ಪು ಅಥವಾ ಸುಳ್ಳು ಹೇಳಿಕೆ ನೀಡಿರುವನೆಂದು ಅಥವಾ ವಾಸ್ತವಿಕ ಮಾಹಿತಿಯನ್ನು ಮರೆಮಾಚಿರುವನೆಂದು ಅಥವಾ ನೇಮಕಾತಿ ಉದ್ದೇಶಗಳಿಗಾಗಿ ಮೂಲ ದಾಖಲಾತಿ ಪರಿಶೀಲನೆ ಸಮಯದಲ್ಲ ಅನುಚಿತ ಮಾರ್ಗವನ್ನು ಅನುಸರಿಸುತ್ತಿರುವನೆಂದು ಅಥವಾ ಅನುಸರಿಸಲು ಪ್ರಯತ್ನಿಸಿರುವನೆಂದು ಅಥವಾ ಅವರ ನೇಮಕಾತಿಯ ಸಂಬಂಧದಲ್ಲಿ ಯಾವುದೇ ಇತರೆ ಅಕ್ರಮ ಮತ್ತು ಅನುಚಿತ ಮಾರ್ಗವನ್ನು ಅವಲಂಬಿಸಿರುವನೆಂದು, ಕಂಡುಬಂದಲ್ಲಿ ಅವನು ಸ್ವತಃ ಕ್ರಿಮಿನಲ್ ವ್ಯವಹಾರಗಳಿಗೆ ಮತ್ತು ಶಿಸ್ತು ಕ್ರಮಕ್ಕೆ ಒಳಪಡುವುದಲ್ಲದೆ; ಹುದ್ದೆಯ ಆಯ್ಕೆ/ ಅಭ್ಯರ್ಥಿತ್ವವನ್ನು ರದ್ದುಪಡಿಸಲಾಗುವುದು.
14. ಕಂಪನಿಯೊಂದಿಗೆ ಪತ್ರ ವ್ಯವಹಾರ: ಅಭ್ಯರ್ಥಿಯು ಕಂಪನಿಯೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸಲು ಅವಕಾಶವಿರುವುದಿಲ್ಲ.
15. ವಿಳಾಸ ಬದಲಾವಣೆಗೆ ಅಭ್ಯರ್ಥಿಗಳಿಗೆ ಆಸ್ಪದ ಇರುವುದಿಲ್ಲ. ಆದಾಗ್ಯೂ ಈ ವಿಚಾರದಲ್ಲಿ ಕಂಪನಿಯು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ. ಈ ಕುರಿತು ಅಭ್ಯರ್ಥಿಗಳು ಎಚ್ಚರ ವಹಿಸತಕ್ಕದ್ದು.
16. ಅಭ್ಯರ್ಥಿಯು ಈ ಕೆಳಕಂಡ ಪ್ರಮಾಣ ಪತ್ರಗಳನ್ನು ನಿಗದಿತ ನಮೂನೆಯಲ್ಲಿ ON LINE ಮೂಲಕ ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಕೋರಿರುವ ಮೀಸಲಾತಿ ಪ್ರಮಾಣ ಪತ್ರಗಳು ಮತ್ತು ಇತರೆ ಪ್ರಮಾಣ ಪತ್ರಗಳನ್ನು ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಅದೇ ಮೀಸಲಾತಿ ಪ್ರಮಾಣ ಪತ್ರದ ಮೂಲ ಪ್ರತಿಯನ್ನು ಸೂಚಿಸಿದ್ದಲ್ಲ ಪರಿಶೀಲನೆಗೆ ಹಾಜರುಪಡಿಸಬೇಕು.
 - 1) ಹುದ್ದೆಗೆ ನಿಗದಿಪಡಿಸಿದ ಶುಲ್ಕ(ಅರ್ಜಿಯನ್ನು ಭರ್ತಿ ಮಾಡಿದ ನಂತರ ಪಾವತಿಸತಕ್ಕದ್ದು) ಪಾವತಿ ಚಲನ್.
 - 2) ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಅಂಕಪಟ್ಟಿಗಳು.
 - 3) ಜನ್ಮ ದಿನಾಂಕವನ್ನು ನಮೂದಿಸಿರುವ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯ ಪ್ರಮಾಣ ಪತ್ರ/ ವರ್ಗಾವಣೆ ಪ್ರಮಾಣ ಪತ್ರ/ ಜನನ ದಿನಾಂಕವನ್ನು ತೋರಿಸುವ ಸಂಚಿತ ದಾಖಲೆಯ ಉದ್ದುತ ಭಾಗ.
 - 4) ನಿರಾಪೇಕ್ಷಣಾ ಪತ್ರ (No Objection Certificate)(ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ)
 - 5) ಸೈನಿಕ ಸೇವೆಯಿಂದ ಬಡುಗಡೆಯಾದ/ ಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರ(ಮಾಜಿ ಸೈನಿಕ ಮೀಸಲಾತಿ ಕೋರಿದ್ದಲ್ಲಿ)
 - 6) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-2ಬಿ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ಮೀಸಲಾತಿ ಪ್ರಮಾಣ ಪತ್ರಗಳು ಪ್ರಸ್ತುತ ಚಾಲ್ತಿಯಲ್ಲಿರುವ ನಮೂನೆಗಳಲ್ಲಿ (ಮೀಸಲಾತಿ ಕೋರಿದ್ದಲ್ಲಿ).
 - 7) ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರ ನಮೂನೆ-1 ಮತ್ತು 2ರಲ್ಲಿ(ಮೀಸಲಾತಿ ಕೋರಿದ್ದಲ್ಲಿ).
 - 8) ಕನ್ನಡ ಮಾಧ್ಯಮದಲ್ಲ ವ್ಯಾಸಂಗ ಮಾಡಿದ ಪ್ರಮಾಣ ಪತ್ರ(ಮೀಸಲಾತಿ ಕೋರಿದ್ದಲ್ಲಿ).
 - 9) ಮನೆ/ಜಮೀನುಗಳನ್ನು ಕಳೆದುಕೊಂಡಿರುವುದಕ್ಕೆ ನೀಡಲ್ಪಟ್ಟ ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ).
 - 10) ಹುದ್ದೆಗೆ ಸೂಚಿಸಿರುವ ಅಂಗವಿಕಲತೆಯ ಪ್ರಮಾಣ ಪತ್ರ (ಮೀಸಲಾತಿ ಕೋರಿದ್ದಲ್ಲಿ).
17. ಇತರೆ ನಮೂನೆಗಳಲ್ಲಿ ಅಥವಾ ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ಯಾವುದೇ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ. ಅಂತಹವರ ಮೀಸಲಾತಿಯನ್ನು/ಅಭ್ಯರ್ಥಿತ್ವವನ್ನು ಅನರ್ಹಗೊಳಿಸಲಾಗುವುದು.

ವಿಶೇಷ ಸೂಚನೆಗಳು:

1. ON LINE ಮೂಲಕ ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿರುವ ಕುರಿತು ಖಚಿತಪಡಿಸಿಕೊಂಡು ನಂತರ ಅದರ ಒಂದು ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆಯು ಮುಗಿಯುವವರೆಗೂ ಭದ್ರವಾಗಿ ತೆಗೆದಿಟ್ಟುಕೊಂಡಿರತಕ್ಕದ್ದು.
2. ಈಗಾಗಲೇ ಸೇವೆಯಲ್ಲಿರುವ/ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅವರುಗಳ ನೇಮಕಾತಿ ಪ್ರಾಧಿಕಾರಿಗಳಿಂದ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅನುಮತಿಯನ್ನು ಪಡೆದಿಟ್ಟುಕೊಂಡಿರತಕ್ಕದ್ದು.
3. ಅರ್ಜಿಗಳನ್ನು ಭರ್ತಿ ಮಾಡಲು ಕೊನೆಯ ದಿನಾಂಕವು ಸಾರ್ವತ್ರಿಕ ರಜಾ ದಿನವಾಗಿ ಘೋಷಿಸಲ್ಪಟ್ಟರೆ ಆ ದಿನಾಂಕದ ಮಾರನೆಯ ಕೆಲಸದ ದಿನವು ಅರ್ಜಿಗಳನ್ನು ಭರ್ತಿ ಮಾಡಲು ಕೊನೆಯ ದಿನಾಂಕವಾಗುವುದು.

ಸಹಿ/-

ಪ್ರಧಾನ ವ್ಯವಸ್ಥಾಪಕರು (ಆ&ಮಾ.ಸಂ.ಅ)
ಮೆಸ್ಕಾಂ., ಮಂಗಳೂರು.

ಯೋಜನೆಗಳಿಂದ ನಿರ್ವಹಿಸತರಾದ ಕುಟುಂಬದ ಅಭ್ಯರ್ಥಿ

ಶ್ರೀ/ಶ್ರೀಮತಿ _____ ಎಂಬುವವರ ಮಗ/ ಮಗಳು/ ಪತಿ/
ಶ್ರೀ/ಶ್ರೀಮತಿ/ಕುಮಾರಿ _____ ಜಿಲ್ಲೆ _____ ತಾಲ್ಲೂಕು _____ ಗ
_____ ವಾಸವಾಗಿರುವ ಇವರು : ಇವರ ಕುಟುಂಬದವರ ಅವಲಂಬಿತರಾಗಿದ್ದ ಈ ಕೆಳಕಂಡ ಅ
_____ ಯೋಜನೆಗಾಗಿ _____ ಇಸವಿಯಲ್ಲಿ ಸ್ಪರ್ಧಿಸಿ ಪಡೆದಿರುವುದಾಗಿ ಎಂದು ಈ :

ಪ್ರಮಾಣೀಕರಿಸಿದೆ:-

- (ಅ) * * ವಾಸಿಸುವ ಮನೆ ಮತ್ತು ತಾವು ಅವಲಂಬಿತರಾಗಿದ್ದ ಅವರ ಕೃಷಿ ಭೂಮಿಯ ಅರ್ಧದಷ್ಟು
(ಆ) * * ಯೋಜನೆಗೆ ಮೊದಲು ಭೂಮಿಯನ್ನು ಹೊಂದಿರದೆ: ಯೋಜನೆಯಿಂದ ತಾವು ವಾಸಿಸುವ ಮನೆ :
(ಇ) * * ತಾವು ಅವಲಂಬಿತರಾಗಿದ್ದ ತಮ್ಮ ಕೃಷಿ ಭೂಮಿಯ ಅರ್ಧದಷ್ಟು ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ :
(ಈ) * * ಇತರ ಇನ್ನಾವುದೇ ಪ್ರಕರಣದಲ್ಲಿ ಯೋಜನೆಯಿಂದ ನಿರ್ವಹಿಸತರಾದವರು.

ಸ್ಥಳ :
ದಿನಾಂಕ:

ತಹಶೀಲ್ದಾರ್
ತಾಲ್ಲೂಕು
ಕಛೇರಿಯ ಮೊಹರು

ಅನುಬಂಧ-2

(ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ - ಡಿ

(ನಿಯಮ 3ಎ (2) (3) ನೋಡಿ)

ಅನುಸೂಚಿತ ಜಾತಿ ಅಥವಾ ಅನುಸೂಚಿತ ಬುಡಕಟ್ಟುಗಳಿಗೆ (ಪ.ಜಾ/ಪ.ಪಂ) ಸೇರಿದ ಅಭ್ಯರ್ಥಿಗಳಿಗೆ ನೀಡುವ ಪ್ರಮಾಣ ಪತ್ರಗಳ ನಮೂನೆ

ಪ್ರಮಾಣ ಪತ್ರ

..... ರಾಜ್ಯದ / ಕೇಂದ್ರಾಡಳಿತ ಪ್ರದೇಶದ * ಜಿಲ್ಲೆಯ / ವಿಭಾಗದ
..... ಗ್ರಾಮ / ಪಟ್ಟಣದ * ನಿವಾಸಿಯಾದ ಶ್ರೀ / ಶ್ರೀಮತಿ ಎಂಬುವವರ ಮಗ /
ಮಗಳಾದ ಶ್ರೀ / ಶ್ರೀಮತಿ ಇವರು ಅನುಸೂಚಿತ ಜಾತಿ/ಅನುಸೂಚಿತ ಬುಡಕಟ್ಟು * ಎಂದು ಮಾನ್ಯ
ಮಾಡಲಾಗಿರುವ ಜಾತಿ/ಬುಡಕಟ್ಟಿಗೆ * ಸೇರಿರುತ್ತಾರೆಂದು ಪ್ರಮಾಣೀಕರಿಸಿದೆ.

- ◆ ಸಂವಿಧಾನ (ಅನುಸೂಚಿತ ಜಾತಿಗಳು) ಆದೇಶ, 1950
- ◆ ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) ಆದೇಶ, 1950
- ◆ ಸಂವಿಧಾನ (ಅನುಸೂಚಿತ ಜಾತಿ) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1950
- ◆ ಸಂವಿಧಾನ (ಅನುಸೂಚಿತ ಬುಡಕಟ್ಟುಗಳು) (ಕೇಂದ್ರಾಡಳಿತ ಪ್ರದೇಶಗಳು) ಆದೇಶ, 1951

(ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಪಟ್ಟಿ (ಮಾರ್ಪಾಡು) ಆದೇಶ 1956, ಮುಂಬಯಿ ಶಾಖ್ಯ ಪುನರ್ ರಚನಾ ಅಧಿನಿಯಮ, 1960, ಪಂಜಾಬ್ ರಾಜ್ಯ ಪುನರ್ ರಚನಾ ಅಧಿನಿಯಮ, 1966, ಹಿಮಾಚಲ ಪ್ರದೇಶ ರಾಜ್ಯ ಅಧಿನಿಯಮ, 1970 ಮತ್ತು ಈಶಾನ್ಯ ಪ್ರದೇಶಗಳ (ಪುನರ್ ರಚನಾ ಅಧಿನಿಯಮ, 1971ರ ಮೂಲ ತಿದ್ದುಪಡಿಯಾದಂತೆ)

- ◆ ಸಂವಿಧಾನ
- ◆ ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಅನುಸೂಚಿತ ಜಾತಿಗಳ ಆದೇಶ, 1956
- ◆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ತಿದ್ದುಪಡಿ ಅಧಿನಿಯಮ, 1976ರ ಮೂಲಕ ತಿದ್ದುಪಡಿಯಾದಂತೆ ಸಂವಿಧಾನ (ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ) ಅನುಸೂಚಿತ ಬುಡಕಟ್ಟುಗಳ ಆದೇಶ, 1959.
- ◆ ಸಂವಿಧಾನ (ದಾದರ್ ಮತ್ತು ನಾಗರಹವೇಲಿ) ಅನುಸೂಚಿತ ಜಾತಿಗಳ ಆದೇಶ 1962
- ◆ ಸಂವಿಧಾನ (ಪಾಂಡಿಚೇರಿ) ಅನುಸೂಚಿತ ಜಾತಿಗಳ ಆದೇಶ, 1964
- ◆ ಸಂವಿಧಾನ (ಅನುಸೂಚಿತ ಬುಡಕಟ್ಟುಗಳ) (ಉತ್ತರ ಪ್ರದೇಶ) ಆದೇಶ, 1967
- ◆ ಸಂವಿಧಾನ (ಗೋವಾ, ದಮನ್ ಮತ್ತು ದೀವ್) ಅನುಸೂಚಿತ ಜಾತಿ/ಬುಡಕಟ್ಟುಗಳ ಆದೇಶ 1988
- ◆ ಸಂವಿಧಾನ (ನಾಗಾಲ್ಯಾಂಡ್) ಅನುಸೂಚಿತ ಬುಡಕಟ್ಟುಗಳ ಆದೇಶ

2. ಶ್ರೀ/ಶ್ರೀಮತಿ/ಕುಮಾರಿ * ಮತ್ತು / ಅಥವಾ ಅವನ* / ಅವಳ* ಕುಟುಂಬವು
.....ರಾಜ್ಯ/ಕೇಂದ್ರಾಡಳಿತ ಪ್ರದೇಶದ
..... ಜಿಲ್ಲಾ/ವಿಭಾಗದಗ್ರಾಮ/ಪಟ್ಟಣದ ಸಾಮಾನ್ಯ ನಿವಾಸಿ (ಗಳು)
ಸಹಿ.....
ತಹಶೀಲ್ದಾರ್.....

ಸ್ಥಳ :
ದಿನಾಂಕ:

ಪದನಾಮ
ಕಛೇರಿಯ ಮೊಹರಿನೊಂದಿಗೆ

ಅಂಗವಿಕಲ ಮೀಸಲಾತಿ ಪ್ರಮಾಣ ಪತ್ರ

ಕರ್ನಾಟಕ ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ ಸಿಆಸುಇ 115 ಸೆನೆಡಿ 2005,
ದಿನಾಂಕ 19-11-2005

CERTIFICATE FOR THE PERSONS WITH DISABILITIES

This is to certify that Sri/Smt/Kum
Son/Wife/Daughter of Shri Age old,
male/female, Registration No. is a case of

He/She is physically disabled visual disabled speech & hearing disabled and has &
. percent) permanent (Physical impairment visual impairment speech & hearing
impairment) in relation to his/her

Note:

1. This condition is progressive/non progressive likely to improve / not likely to improve.
2. Re-assessment is not recommended / is recommended after a period of months/years.

*Strike out which is not applicable.

Recent
Photograph
showing
the disability
affixed here.

DOCTOR
(Seal)

DOCTOR
(Seal)

DOCTOR
(Seal)

Countersigned by the
Medical Superintendent CMO/Head of Hospital
(with seal)

ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರು ಸಲ್ಲಿಸಬೇಕಾದ ನಿರಾಕ್ಷೇಪಣ ಪ್ರಮಾಣ ಪತ್ರ

ಶ್ರೀ/ಶ್ರೀಮತಿ.....ಅವ ಇವರು ರಾಜ್ಯ/ಕೇಂದ್ರ ಸರ್ಕಾರದಲ್ಲಿ
.....(ಪದನಾಮ).....ಇಲಾಖೆಯಲ್ಲಿ ಖಾಯಂ/ತಾತ್ಕಾಲಿಕ ಹುದ್ದೆಯನ್ನು
ದಿನಾಂಕ:..... ರಿಂದರ ವರೆಗೆ ಹೊಂದಿರುವರು. ಇವರು 2014ನೇ ಸಾಲಿನ
ಗಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ.

ನೇಮಕಾತಿ ಪ್ರಾಧಿಕಾರಿಯವರ ಸಹಿ ಮತ್ತು ಮೊಹರು

ದಿನಾಂಕ:
ಸ್ಥಳ:

CERTIFICATE TO BE FURNISHED BY THE STATE/CENTRAL GOVT SERVANTS

Certified that Sri/Smt.....holds a
permanent/temporary post under the State/Central Govt as
(Designation) in the Dept. of from
..... to He/She is permitted to apply for the Gazetted
Probationer's Examination 2014.

Signature of the Appointment Authority with Seal

Date:

Place:

ನಮೂನೆ - 2

ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ

ಶ್ರೀ/ಶ್ರೀಮತಿ
ಶ್ರೀ/ಶ್ರೀಮತಿ/ಕುಮಾರಿ
ವಾಸವಾಗಿರುವ ಇವರು ಒಂದನೇ ತರಗತಿಯಿಂದ
ತಾಲ್ಲೂಕು ಪಟ್ಟಣ ಶಾಲೆಯಲ್ಲಿ ವ್ಯಾಸಂಗ ಮಾಡಿ ವರ್ಷ ನಡೆದ
ಉತ್ತೀರ್ಣರಾಗಿರುತ್ತಾರೆ. ಈ ಶಾಲೆಯು ಅಭ್ಯರ್ಥಿಯು ವ್ಯಾಸಂಗ ಮಾಡಿದ ಅವಧಿಯಲ್ಲಿ ಕರ್ನಾಟಕ ಪೌರ ನಿಗಮಗಳ
1976 ಅಥವಾ ಕರ್ನಾಟಕ ಪೌರ ಸಭೆಗಳ ಅಧಿನಿಯಮ 1964ರ ಅಡಿಯಲ್ಲಿ ನಿರ್ದಿಷ್ಟಪಡಿಸಿ ಒಂದು ದೊಡ್ಡ ನಗರ ಪ್ರದೇಶ
ಪ್ರದೇಶ ಅಥವಾ ಪರಿವರ್ತನೆ ಹಂತದಲ್ಲಿರುವ ಪ್ರದೇಶಗಳ ಹೊರತಾದ ಪ್ರದೇಶದಲ್ಲಿತ್ತು.

ಮೇಲು ರುಜು
ಕ್ಷೇತ್ರ ಶಿಕ್ಷಣ ಅಧಿಕಾರಿ
ಕಛೇರಿಯ ಮೊಹರು

ಸಹಿ
ಮುಖ್ಯೋಪಾಧ್ಯಾಯರ ಸಹಿ
ಮತ್ತು ಸಂಸ್ಥೆಯ ಮೊಹರು

ಸ್ಥಳ :
ದಿನಾಂಕ:

ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ

ಶ್ರೀ/ಶ್ರೀಮತಿ
ತಾಲ್ಲೂಕು
ನೇ ತರಗತಿಯವರೆಗೆ
ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ರವರ
ಮಗ/ಮಗಳು/ಪತಿ/ಪತ್ನಿ/ಶ್ರೀಮತಿ/ಕುಮಾರಿ
ಗ್ರಾಮದಲ್ಲಿ ವಾಸವಾಗಿರುವ ಇವರು
ಶೈಕ್ಷಣಿಕ ವರ್ಷದಿಂದ
ನೇ ಶೈಕ್ಷಣಿಕ

ಸ್ಥಳ:

ದಿನಾಂಕ:

ಮುಖ್ಯೋಪಾಧ್ಯಾಯರ ಸಹಿ ಮತ್ತು ಸಂಸ್ಥೆಯ ಮೊಹರು

ಪ್ರಮಾಣೀಕೃತ ಘೋಷಣೆ

ಈ ಮೇಲೆ ನನ್ನಿಂದ ಒದಗಿಸಿದ ಮಾಹಿತಿ / ವಿವರಣೆಯು ನಾನು ತಿಳಿದಿರುವಷ್ಟರ ಮಟ್ಟಿಗೆ ಸತ್ಯವೆಂದು ಶ್ರದ್ಧಾಪೂರ್ವಕವಾಗಿ ದೃಢೀಕರಿಸುತ್ತೇನೆ ಮತ್ತು ಘೋಷಿಸುತ್ತೇನೆ.

ಸ್ಥಳ: ತಮ್ಮ ವಿಧೇಯ
ದಿನಾಂಕ: (ಅಭ್ಯರ್ಥಿಯ ಸಹಿ)

ಮೇಲೆ ಒದಗಿಸಲಾದ ಮಾಹಿತಿಗಳು ಸತ್ಯವಾಗಿರುತ್ತವೆ ಎಂದು ಪ್ರಮಾಣೀಕರಿಸುತ್ತಾ, ಈ ಮಾಹಿತಿಗಳು ಅಸತ್ಯವೆಂದು ದೃಢಪಟ್ಟಲ್ಲಿ ಅಪರಾಧ ವಿಚಾರಣೆಗೆ ಬದ್ಧನಾಗುತ್ತೇನೆ

ಸ್ಥಳ: ತಂದೆ/ತಾಯಿ/ಪೋಷಕರ ಸಹಿ
ದಿನಾಂಕ: (ತಂದೆ/ತಾಯಿ ಜೀವಂತವಿಲ್ಲದಿದ್ದರೆ)
(ಹೆಂಡತಿ/ಗಂಡ/ಇವರ ಸಹಿ)

ಸ್ಥಳೀಯ ಇಬ್ಬರು ಸಾಕ್ಷಿದಾರರು

ಅಭ್ಯರ್ಥಿಯ ಮತ್ತು ಅವರ ತಂದೆ/ತಾಯಿ/ಪೋಷಕರು/ಪತಿ/ಪತ್ನಿ ಇವರನ್ನು ಹಾಗೂ ಇವರ ಸಹಿಯನ್ನು ಗುರುತಿಸುತ್ತೇವೆ.

ಸಾಕ್ಷಿದಾರರ ಸಹಿ 1)

(ಪೂರ್ಣ ವಿಳಾಸದೊಂದಿಗೆ) 2)

ಪರಿಶೀಲನಾ ಪ್ರಮಾಣ ಪತ್ರ

1. ಶ್ರೀ/ಶ್ರೀಮತಿ ಎಂಬುವವರ ಮಗ/ ಮಗಳು/ ಪತಿ/ ಪತ್ನಿ ಶ್ರೀ/ಶ್ರೀಮತಿ/ಕುಮಾರಿ ಎಂಬುವವರು ಕರ್ನಾಟಕ ರಾಜ್ಯದ ಜಿಲ್ಲೆಯ ವಿಭಾಗ ಗ್ರಾಮ/ಪಟ್ಟಣ/ನಗರದಲ್ಲಿ ಸಾಮಾನ್ಯ ನಿವಾಸಿಯಾಗಿದ್ದಾರೆ ಮತ್ತು ಇವರು ಜನರಲ್ ಮೆರಿಟ್ ವರ್ಗಕ್ಕೆ ಸೇರಿರುವರಾಗಿರುತ್ತಾರೆ.

2. ಶ್ರೀ/ಶ್ರೀಮತಿ/ಕುಮಾರಿ ಇವರ ತಂದೆ/ತಾಯಿ/ಪೋಷಕರು ಸರ್ಕಾರಿ ಆದೇಶ ಸಂಖ್ಯೆ: ಎಸ್‌ಡಬ್ಲ್ಯೂಡಿ 251 ಬಿ.ಎ 94, ಬೆಂಗಳೂರು, ದಿನಾಂಕ: 31.01.1995 ರನ್ವಯ ಜನರಲ್ ಮೆರಿಟ್ ವರ್ಗದ ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ.

ಸ್ಥಳ : ತಹಶೀಲ್ದಾರ್
ದಿನಾಂಕ: ತಾಲ್ಲೂಕು ಕಛೇರಿಯ ಮೊಹರು

ಸೂಚನೆ-1 : ಇದರಲ್ಲಿ ಉಪಯೋಗಿಸಲಾದ 'ಸಾಮಾನ್ಯ ನಿವಾಸಿ' ಎಂಬ ಪದವು 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 20ನೇ ಅನುಚ್ಛೇದದಲ್ಲಿನ ಅರ್ಥವನ್ನು ಹೊಂದಿರುತ್ತದೆ.
ಸೂಚನೆ-2: ಪರಿಶೀಲನಾ ಪ್ರಮಾಣ ಪತ್ರ ನೀಡುವ ಅಧಿಕೃತ ಅಧಿಕಾರಿಯು ಸರ್ಕಾರಿ ಆದೇಶ ಸಂಖ್ಯೆ ಎಸ್‌ಡಬ್ಲ್ಯೂಡಿ 251 ಬಿ.ಎ 94, ಬೆಂಗಳೂರು, ದಿನಾಂಕ: 31.01.1995 ರನ್ವಯ ಮೇಲುಸ್ತರ (Creamy Layer) ದವರನ್ನು ಗುರುತಿಸಲು ನಿಗದಿಪಡಿಸಲಾಗಿರುವ ಅಂಶಗಳನ್ನು ವಿವರವಾಗಿ ಖಚಿತಪಡಿಸಿಕೊಂಡ ನಂತರವೇ ಪ್ರಮಾಣ ಪತ್ರ ನೀಡತಕ್ಕದ್ದು.

ನಮೂನೆ-1

ಜನರಲ್ ಮೆರಿಟ್ ಅಭ್ಯರ್ಥಿಗಳು ಮೇಲುಸ್ತರಕ್ಕೆ ಸೇರಿಲ್ಲವೆಂದು, ದೃಢೀಕರಿಸಿ ಗ್ರಾಮೀಣ ಮೀಸಲಾತಿಯನ್ನು ಕೋರಲು ಸಲ್ಲಿಸಬೇಕಾದ ಪ್ರಮಾಣ ಪತ್ರ
(ಜನರಲ್ ಮೆರಿಟ್ ಅಭ್ಯರ್ಥಿಗಳು ಭರ್ತಿ ಮಾಡಬೇಕಾದ ನಮೂನೆ)

ಇವರಿಗೆ:
ತಹಶೀಲ್ದಾರರು

ಶಾಲ್ವೂಕು
ಜಿಲ್ಲೆ

ಮಾನ್ಯರೆ,

ಶ್ರೀ / ಶ್ರೀಮತಿ

ಎಂಬುವವರ ಮಗ / ಮಗಳು / ಪತಿ / ಪತ್ನಿ

ಆದ ನಾನು ಮೇಲುಸ್ತರದಲ್ಲಿ (Creamy Layer) ಬರುವುದಿಲ್ಲವೆಂದು ನೇರ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿ ಮೀಸಲಾತಿಯನ್ನು ಪಡೆಯುವುದಕ್ಕಾಗಿ ಪ್ರಮಾಣ ಪತ್ರವನ್ನು ಪಡೆಯಲು ತಮ್ಮಲ್ಲಿ ಈ ಕೆಳಕಂಡ ಮಾಹಿತಿಗಳನ್ನು ಒದಗಿಸುತ್ತಾ ಕೋರುತ್ತೇನೆ.

1. ಅಭ್ಯರ್ಥಿಯ ಹೆಸರು ಮತ್ತು ಉದ್ಯೋಗ :
2. ಅಭ್ಯರ್ಥಿಯ ಸ್ವಂತ ಸ್ಥಳ ಗ್ರಾಮ :
ಶಾಲ್ವೂಕು :
ಜಿಲ್ಲೆ :
3. ಅಭ್ಯರ್ಥಿಯು ಪುಟ್ಟದ ದಿನಾಂಕ ವಯಸ್ಸು ಮತ್ತು ಪುಟ್ಟದ ಸ್ಥಳ:
4. ಅಭ್ಯರ್ಥಿಯ ತಂದೆ/ತಾಯಿ/ಪೋಷಕರ ಪತಿಯ/ಪತ್ನಿಯ ಹೆಸರು ಮತ್ತು ಉದ್ಯೋಗ :

(ಉದ್ಯೋಗವು ಸರ್ಕಾರಿ/ಅರೆ ಸರ್ಕಾರಿ/ಸಾರ್ವಜನಿಕ ಉದ್ಯಮ/ಖಾಸಗಿ)

5. ಅಭ್ಯರ್ಥಿಯ ಪ್ರಸ್ತುತ ವಿಳಾಸ :
(ಸ್ಪಷ್ಟವಾಗಿ ನಮೂದಿಸುವುದು)
6. ಅಭ್ಯರ್ಥಿಯ ಖಾಲಿಯ ವಿಳಾಸ :
7. ಅಭ್ಯರ್ಥಿಯ ಶಾಲಾ ಶಿಕ್ಷಣದ ವ್ಯಾಸಂಗ ಮಾಡಿದ ಶಾಲೆಗಳ ವಿವರಗಳು
ಪ್ರಾಥಮಿಕ
ಮಾಧ್ಯಮಿಕ
ಪೌಢ
8. ಅಭ್ಯರ್ಥಿಯ ಹಾಗೂ ಅಭ್ಯರ್ಥಿಯ ತಂದೆ/ತಾಯಿ/ಪೋಷಕರ (ತಂದೆ/ತಾಯಿ ಜೀವಂತವಿಲ್ಲದಿದ್ದರೆ) ಇವರ ಒಟ್ಟು ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ:
1) ವೇತನ ಶ್ರೇಣಿ
2) ಜಮೀನಿನ ವಿವರ
3) ಇತರ ಮೂಲಗಳು
9. ಆದಾಯ ತೆರಿಗೆ ಪಾವತಿದಾರರೇ?
10. ಸಂಪತ್ತು ತೆರಿಗೆ ಪಾವತಿದಾರರೇ?
11. ಮಾರಾಟ ತೆರಿಗೆ ಪಾವತಿದಾರರೇ?

(ಪ್ರವರ್ಗ - 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)
ನಮೂನೆ - ಎಫ್
(ನಿಯಮ 3ಎ (2) (3)ನ್ನು ನೋಡಿ)

ಹಿಂದುಳಿದ ವರ್ಗಗಳಿಗೆ (2ಎ, 2ಬಿ, 3ಎ, 3ಬಿ) ಸೇರಿದ ಅಭ್ಯರ್ಥಿಗೆ ನೀಡುವ ಆದಾಯ ಮತ್ತು
ಜಾತಿ ಪ್ರಮಾಣ ಪತ್ರ

ರಲ್ಲಿ ವಾಸವಾಗಿರುವ ಶ್ರೀ / ಶ್ರೀಮತಿ ಇವರ
ಮಗ / ಮಗಳು / ಪತಿ / ಪತ್ನಿಯಾದ ಶ್ರೀ / ಶ್ರೀಮತಿ / ಕುಮಾರಿ ಇವರು ಮತ್ತು
ಆತನ / ಅವಳ ತಂದೆ / ತಾಯಿ / ಪೋಷಕರು / ಪತ್ನಿ / ಪತಿಯು, ಸರ್ಕಾರಿ ಆದೇಶಗಳ ಸಂಖ್ಯೆ:ಎಸ್‌ಡಬ್ಲ್ಯೂಡಿ
225 ಬಿಸಿಎ 2000 ದಿನಾಂಕ: 30.03.2002 ರಲ್ಲಿ ನಿರ್ದಿಷ್ಟ ಪಡಿಸಿದ ಮೇಲುಸ್ವರದ (ಕ್ರೀಮಿ ಲೇಯರ್)
ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು;

ಅಭ್ಯರ್ಥಿಯಾಗಲಿ ಅಥವಾ ಆತನ / ಆಕೆಯ ತಂದೆ ತಾಯಿ / ಪೋಷಕರಾಗಲಿ / ಪತ್ನಿ / ಪತಿಯಾಗಲಿ, ಸರ್ಕಾರದ
ಸೇವೆಯಲ್ಲಿ 1 ನೇ ದರ್ಜೆಯ ಅಥವಾ 2ನೇ ದರ್ಜೆಯ ಅಧಿಕಾರಿಯಾಗಿಲ್ಲವೆಂದು;

ಅಥವಾ

ಸಾರ್ವಜನಿಕ ವಲಯ ಉದ್ಯಮದಲ್ಲಿ ತತ್ಸಮಾನವಾದ ಹುದ್ದೆಯನ್ನು ಹೊಂದಿರುವುದಿಲ್ಲ;

ಅಥವಾ

ವಾಸಗಿ ನಿಯೋಜಕರ ಕೈಕೆಳಗೆ, 2ನೇ ದರ್ಜೆಯ ಅಧಿಕಾರಿಯ ಸಂಬಳಕ್ಕಿಂತ (ವೇತನ ಶ್ರೇಣಿ ರೂ.6000-12000/-
ಪ್ರಾರಂಭಿಕ ಹಂತ) ಕಡಿಮೆಯಲ್ಲದ ಸಂಬಳವನ್ನು ಪಡೆಯುವ ನೌಕರನಾಗಿಲ್ಲವೆಂದು;

ಅಥವಾ

ಆತನ / ಆಕೆಯ ತಂದೆ ತಾಯಿ/ ಪೋಷಕರು / ಪತ್ನಿ / ಪತಿಯ ಆದಾಯವು ಎರಡು
ಲಕ್ಷಮೀರುವುದಿಲ್ಲವೆಂದು;

ಅಥವಾ

ಕರ್ನಾಟಕ ಭೂ ಸುಧಾರಣಾ ಅಧಿನಿಯಮ 1961 ರಲ್ಲಿ ನಿಗದಿಪಡಿಸಿರುವಂತೆ ಆತನ / ಆಕೆಯ ತಂದೆ ತಾಯಿ /
ಪೋಷಕರು / ಪತ್ನಿ / ಪತಿಯು ಮಾರಾಟ ತೆರಿಗೆದಾರನಲ್ಲ ಅಥವಾ ಆತನ / ಆಕೆಯ ತಂದೆ ತಾಯಿ / ಪೋಷಕ
/ ಪತ್ನಿ / ಪತಿಯು ಅಥವಾ ಇವರಿಬ್ಬರೂ 10 ಯುನಿಟ್‌ಗಿಂತ ಹೆಚ್ಚಿನ ಕೃಷಿ ಭೂಮಿ ಅಥವಾ 25 ಎಕರೆಗಳಿಗಿಂತ
ಹೆಚ್ಚಿನ ಪ್ಲಾಂಟೇಶನ್ ಭೂಮಿಯನ್ನು ಹೊಂದಿರುವುದಿಲ್ಲವೆಂದು ಪ್ರಮಾಣೀಕರಿಸಲಾಗಿದೆ. ಸರ್ಕಾರಿ ಆದೇಶ ಸಂಖ್ಯೆ:
ಎಸ್‌ಡಬ್ಲ್ಯೂಡಿ 225 ಬಿಸಿಎ 2000 ದಿನಾಂಕ: 30.03.2002ರ ಅನ್ವಯ ಶ್ರೀ / ಶ್ರೀಮತಿ /
ಕುಮಾರಿ ಇವರು ಜಾತಿಗೆ ಸೇರಿದ
ಉಪಜಾತಿಯವರಾಗಿದ್ದು ಸರ್ಕಾರಿ ಆದೇಶ ಸಂಖ್ಯೆ: ಎಸ್‌ಡಬ್ಲ್ಯೂಡಿ 225 ಬಿಸಿಎ 2000 ದಿನಾಂಕ: 30.03.2002ರ
ಅನ್ವಯ ಹಿಂದುಳಿದ ವರ್ಗಗಳ ಪ್ರವರ್ಗ (2ಎ, 2ಬಿ, 3ಎ, 3ಬಿ)ಕ್ಕೆ ಸೇರಿರುತ್ತಾರೆ.

ಸ್ಥಳ :
ದಿನಾಂಕ:

ತಹಶೀಲ್ದಾರ್
-----ತಾಲ್ಲೂಕು
ಕಛೇರಿಯ ಮೊಹರು

ರಾಜ್ಯ / ಕೇಂದ್ರಾಡಳಿತ ಪ್ರದೇಶ *
* ಅನ್ವಯವಾಗದಿರುವ ಪದಗಳನ್ನು ದಯವಿಟ್ಟು ಬಿಟ್ಟು ಬಿಡಿ / ಹೊಡೆದು ಹಾಕಿ

ಸೂಚನೆ: ಇಲ್ಲಿ ಉಪಯೋಗಿಸಿದ 'ಸಾಮಾನ್ಯ ನಿವಾಸಿಗಳು' ಎಂಬ ಪದಾವಳಿಯು ಪ್ರಜಾ ಪ್ರಾತಿನಿಧ್ಯ ಅಧಿನಿಯಮ, 1950ರ 20ನೇ ಪ್ರಕರಣದಲ್ಲಿರುವ ಅರ್ಥವನ್ನೇ ಹೊಂದಿರುತ್ತದೆ.

ಭಾರತ ಸರ್ಕಾರದ ಪತ್ರ ಸಂಖ್ಯೆ: ಬಿಸಿ 12028/2/76-ಎಸ್‌ಸಿಟಿ-1 ಗೃಹ ಮಂತ್ರಾಲಯ ಅನುಸಾರವಾಗಿ, ಅಂಥ ಪ್ರಮಾಣ ಪತ್ರಗಳನ್ನು ನೀಡಲು ಸಕ್ಷಮವಾಗಿರುವುದಕ್ಕಾಗಿ, ಭಾರತ ಸರ್ಕಾರದ (ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆ) ಪತ್ರ ಸಂಖ್ಯೆ:13-2-74 ಇಎಸ್‌ಟಿ (ಎಸ್‌ಸಿಟಿ) ದಿನಾಂಕ: 05.08.1975ರಲ್ಲಿ ನಮೂದಿಸಿದ ಪ್ರಾಧಿಕಾರಿಯು, ರಾಷ್ಟ್ರಪತಿಗಳು ಸಂಬಂಧಪಟ್ಟ ಆದೇಶದ ಅಧಿಸೂಚನೆಯನ್ನು ಹೊರಡಿಸಿದ ಸಮಯದಲ್ಲಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ ವ್ಯಕ್ತಿಯು, ತನ್ನ ಖಾಯಂ ವಾಸ ಸ್ಥಳವನ್ನು ಹೊಂದಿದ್ದ ಸ್ಥಳಕ್ಕೆ ಸೇರಿದವರೊಬ್ಬರಾಗಿರತಕ್ಕದ್ದು. ಅದೇ ರೀತಿಯಲ್ಲಿ ಒಂದು ತಾಲ್ಲೂಕಿನ ರೆವಿನ್ಯೂ ಪ್ರಾಧಿಕಾರಿಯು ಇನ್ನೊಂದು ತಾಲ್ಲೂಕಿಗೆ ಸೇರಿದ ವ್ಯಕ್ತಿಗಳಿಗೆ ಸಂಬಂಧಪಟ್ಟ ಪ್ರಮಾಣ ಪತ್ರವನ್ನು ನೀಡಲು ಸಕ್ಷಮ ಪ್ರಾಧಿಕಾರಿಯಾಗುವುದಿಲ್ಲ.

(ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾತ್ರ)

ನಮೂನೆ-ಇ

(ನಿಯಮ 3ಎ (2) (3) ನೋಡಿ)

ಹಿಂದುಳಿದ ವರ್ಗಗಳಿಗೆ (ಪ್ರವರ್ಗ-1) ಸೇರಿದ ಅಭ್ಯರ್ಥಿಗಳಿಗೆ ನೀಡುವ ಪ್ರಮಾಣ ಪತ್ರ

ನಿವಾಸಿಯಾದ ಶ್ರೀ / ಶ್ರೀಮತಿ
/ ಮಗಳು / ಪತ್ನಿ / ಪತಿಯಾದ ಶ್ರೀ / ಶ್ರೀಮತಿ
ಹಿಂದುಳಿದ ವರ್ಗಗಳ (ಪ್ರವರ್ಗ)
ಉಪಚಾತಿಗೆ ಸೇರಿರುತ್ತಾರೆಂದು ಪ್ರಮಾಣೀಕರಿಸಲಾಗಿದೆ.

ಗ್ರಾಮ / ಪಟ್ಟಣದ / ನಗರ
ಇವರ ಮಗ
ಇವರು

ಚಾತಿಯ

ಸ್ಥಳ:

ದಿನಾಂಕ :

ತಹಶೀಲ್ದಾರ್

-----ತಾಲ್ಲೂಕು

ಕಛೇರಿಯ ಮೊಹರು

